



ಮಹಾಲಕ್ಷ್ಮೀ ಕೋ-ಓಪರೇಟಿವ್ ಬ್ಯಾಂಕ್ ಲಿ., ಉಡುಪಿ

ಮಾನ್ಯ ಸದಸ್ಯರ ಗಮನಕ್ಕೆ

ಸದಸ್ಯನು ಬಳಸಿಕೊಳ್ಳಬೇಕಾದ ಕನಿಷ್ಠ ಸೇವೆಗಳು ಅಥವಾ ಸೌಲಭ್ಯಗಳು

(1) ಬ್ಯಾಂಕು ಒದಗಿಸುವಂತೆ ಪ್ರತಿ ಸದಸ್ಯನು ಬಳಸಿಕೊಳ್ಳಬೇಕಾದ ಕನಿಷ್ಠ ಸೇವೆಗಳ ಅಥವಾ ಸೌಲಭ್ಯಗಳ ಪ್ರಮಾಣವು ಕೆಳಗಿನಂತಿರತಕ್ಕದ್ದು

- I. ಸದಸ್ಯನು ಹೊಂದಿರತಕ್ಕ ಕನಿಷ್ಠ ಷೇರು ಬಂಡವಾಳವು ಒಂದು ಸಾವಿರ ರೂಪಾಯಿಗಳು.
- II. ಸದಸ್ಯನು ಹೊಂದಿರತಕ್ಕ ಕನಿಷ್ಠ ಠೇವಣಿಯು ಎರಡು ಸಾವಿರದ ಐದು ನೂರು ರೂಪಾಯಿಗಳು ಅಥವಾ ಸದಸ್ಯನು ಸಾಲ ಪಡೆಯಲು ಅಗತ್ಯವಿದ್ದಲ್ಲಿ, ಬ್ಯಾಂಕು ನಿರ್ಧರಿಸಿದ ಮಿತಿಗೆ ಒಳಪಟ್ಟು ಸದಸ್ಯನ ಕೋರಿಕೆಯ ಮೊತ್ತ.
- III. ಸದಸ್ಯನು ತನ್ನ ಚಾಲ್ತಿ ಖಾತೆ ಅಥವಾ ಉಳಿತಾಯ ಖಾತೆಯಲ್ಲಿ ವರ್ಷದಲ್ಲಿ ನಡೆಸಬೇಕಾದ ಕನಿಷ್ಠ ಬ್ಯಾಂಕಿಂಗ್ ವ್ಯವಹಾರಗಳ ಸಂಖ್ಯೆಯು ಹನ್ನೆರಡು (12) ಇರತಕ್ಕದ್ದು.

(2) ಮೇಲೆ ತಿಳಿಸಿದ ಠೇವಣಿಯು ಸದಸ್ಯನು ವರ್ಷವಿಡೀ ಬ್ಯಾಂಕಿನಲ್ಲಿ ತೊಡಗಿಸಿದ ಎಲ್ಲಾ ತರಹದ ಠೇವಣಿ (ತಗಾದೆ ಮತ್ತು ಅವಧಿ)ಗಳನ್ನು ಒಳಗೊಂಡ ಒಟ್ಟು ಮೊತ್ತ ಆಗಿರತಕ್ಕದ್ದು.

(3) ರಿಸರ್ವ್ ಬ್ಯಾಂಕು ನೀಡಿರುವ “ನಿಮ್ಮ ಗ್ರಾಹಕರನ್ನು ತಿಳಿಯಿರಿ (ಕೆ.ವೈ.ಸಿ)” ನಿರ್ದೇಶನವು ಬ್ಯಾಂಕಿನ ಪ್ರತಿ ಸದಸ್ಯನಿಗೆ ಅನ್ವಯವಾಗತಕ್ಕದ್ದು.

(4) ಸಾಲದ ಮೊತ್ತವು ಬ್ಯಾಂಕು ಮಂಜೂರು ಮಾಡಿ ಸದಸ್ಯನು ಉಪಯೋಗಿಸಿಕೊಂಡ ಸಾಲದ ಮಿತಿಯಾಗಿರತಕ್ಕದ್ದು. ಇದು ಇಡೀ ಸಾಲದ ಅವಧಿಗೆ ಅನ್ವಯವಾಗತಕ್ಕದ್ದು.

(5) ಬ್ಯಾಂಕಿನ ಉಪನಿಬಂಧನೆಯ ಪ್ರಕಾರ ಬ್ಯಾಂಕಿನ ಸದಸ್ಯರು ಹಿಂದಿನ ಐದು ವಾರ್ಷಿಕ ಸಾಮಾನ್ಯ ಸಭೆಗಳ ಪೈಕಿ 2 ಸಭೆಗಳಿಗೆ ಹಾಜರಾಗದಿದ್ದಲ್ಲಿ ಮತ್ತು ಯಾವುದೇ ಎರಡು ಸಹಕಾರ ವರ್ಷಗಳಲ್ಲಿ ಉಪವಿಧಿಗಳಲ್ಲಿ ನಿರ್ದಿಷ್ಟಪಡಿಸಿದಂತೆ ಬ್ಯಾಂಕು ದೊರಕಿಸಿಕೊಡುವ ಕನಿಷ್ಠ ಸೇವೆಗಳನ್ನು ಅಥವಾ ಸೌಲಭ್ಯಗಳನ್ನು ಪ್ರತಿವರ್ಷ ಬಳಸಿಕೊಳ್ಳಲು ತಪ್ಪಿದ್ದಲ್ಲಿ, ಅಂಥ ಸದಸ್ಯನು ಒಂದು ವರ್ಷಗಳ ಅವಧಿಗೆ ಸಾಮಾನ್ಯ ಸಭೆಯಲ್ಲಿ ಮತ ನೀಡುವ ಹಕ್ಕನ್ನು ಹಾಗೂ ನಿರ್ದೇಶಕರ ಚುನಾವಣೆಯಲ್ಲಿ ಮತ ನೀಡುವ ಹಾಗೂ ಸ್ಪರ್ಧಿಸುವ ಹಕ್ಕನ್ನು ಹೊಂದಿರುವುದಿಲ್ಲ.

(6) ಸಾಲ ಪಡೆದ ಸದಸ್ಯರು ಸಾಲವನ್ನು ಸರಿಯಾದ ಸಮಯಕ್ಕೆ ಮರುಪಾವತಿ ಮಾಡದೇ ಸುತ್ತಿದಾರಾದಲ್ಲಿ ಸಾಮಾನ್ಯ ಸಭೆಯಲ್ಲಿ ಮತ ನೀಡುವ ಹಕ್ಕನ್ನು ಹಾಗೂ ನಿರ್ದೇಶಕರ ಚುನಾವಣೆಯಲ್ಲಿ ಮತ ನೀಡುವ ಹಕ್ಕನ್ನು ಹೊಂದಿರುವುದಿಲ್ಲ ಮತ್ತು ಸಾಲ ಪಡೆದ ಸದಸ್ಯರು ನಿರ್ದೇಶಕರ ಚುನಾವಣೆಯಲ್ಲಿ ಸ್ಪರ್ಧಿಸುವ ಹಕ್ಕನ್ನು ಹೊಂದಿರುವುದಿಲ್ಲ.

(7) ಪ್ರಸ್ತುತ ಸದಸ್ಯರಿಗೆ ರೂ.10,00,000/-ದ ವರೆಗೆ ಪಾಲು ಬಂಡವಾಳವನ್ನು ಪಡೆಯಲು ಮುಕ್ತ ಅವಕಾಶವನ್ನು ಕಲ್ಪಿಸಲಾಗಿದ್ದು, ಸದಸ್ಯರು ಇದರ ಸದುಪಯೋಗವನ್ನು ಪಡೆದುಕೊಂಡು ತಮ್ಮ ಪಾಲು ಬಂಡವಾಳವನ್ನು ಹೆಚ್ಚಿಸಿಕೊಳ್ಳಬಹುದು.
